



ಬೆಂಗಳೂರು ಅಭಿವೃದ್ಧಿ ಪ್ರಾಧಿಕಾರ Bangalore Development Authority

ಸಂಖ್ಯೆ : ಬೆಂಆಪ್ರಾ/ನಯೋ/PRL-26/23-24/ 666 /2024-25
No. . 4 E-Office No.43180

ದಿನಾಂಕ :
Date : 27/06/2024

ಕಾರ್ಯದೇಶ

[ಕರ್ನಾಟಕ ನಗರ ಮತ್ತು ಗ್ರಾಮಾಂತರ ಯೋಜನಾ ಕಾಯ್ದೆ 1961 ರ ಕಲಂ 17(2-A) ರಡಿಯಲ್ಲಿ]

ವಿಷಯ:- ಆನೇಕಲ್ ತಾಲ್ಲೂಕು, ಜಿಗಣಿ ಹೋಬಳಿ, ಹುಲಿಮಂಗಲ ಗ್ರಾಮದ ಸರ್ವೆ ನಂ.116 ರಲ್ಲಿ 1ಎ-26ಗುಂ, ಸರ್ವೆ ನಂ.117 ರಲ್ಲಿ 1ಎ-04ಗುಂ, ಸರ್ವೆ ನಂ.119/2 ರಲ್ಲಿ 1ಎ-30.50 ಗುಂ, ಸರ್ವೆ ನಂ.120/2 ರಲ್ಲಿ 0ಎ-25 ಗುಂ, ಸರ್ವೆ ನಂ.120/3 ರಲ್ಲಿ 0ಎ-25 ಗುಂ, ಸರ್ವೆ ನಂ.120/4 ರಲ್ಲಿ 0ಎ-24 ಗುಂ ನಂಜಾಪುರ ಗ್ರಾಮದ ಸರ್ವೆ ನಂ.4/2 ರಲ್ಲಿ 0ಎ-0.75 ಗುಂ ಒಟ್ಟು 6ಎ-15.25ಗುಂ(0ಎ-01ಗುಂ ಖರಾಬು ಹೊರತುಪಡಿಸಿ) ವಿಸ್ತೀರ್ಣದ ಜಮೀನುಗಳಿಗೆ ಕರ್ನಾಟಕ ನಗರ ಮತ್ತು ಗ್ರಾಮಾಂತರ ಯೋಜನಾ ಕಾಯ್ದೆ 1961 ಕಲಂ 17(2-A) ರ ಅಡಿಯಲ್ಲಿ ತಾತ್ಕಾಲಿಕ ವಸತಿ ವಿನ್ಯಾಸ ನಕ್ಷೆಗೆ M/s Urbanize Developers (India) Pvt Ltd Represented by Sri. H.R. Ravichandra and Anil K Hirani ರವರ ಪರವಾಗಿ ಅನುಮೋದನೆ ನೀಡುವ ಬಗ್ಗೆ.

- ಉಲ್ಲೇಖ:
1. ಅರ್ಜಿದಾರರ ಮನವಿ ದಿನಾಂಕ 30.10.2023
 2. ಬೆಂಗಳೂರು ಅಭಿವೃದ್ಧಿ ಪ್ರಾಧಿಕಾರದ ನಗರ ಯೋಜನಾ ಸಮಿತಿ ಸಭೆಯ ಠರಾವು ಸಂಖ್ಯೆ 1.3.2/2024, ದಿನಾಂಕ 25.01.2024
 3. ಈ ಕಛೇರಿ ಪತ್ರ ಸಂಖ್ಯೆ ಬೆಂಆಪ್ರಾ/ನಯೋಸ/PRL-26/2893/2023-24, ದಿನಾಂಕ 14.03.2024.
 4. ಕೆನರಾ ಬ್ಯಾಂಕ್ ಚಲನ್ ನಂ. GN24039497, ದಿನಾಂಕ 19.03.2024
 5. ಈ ಕಛೇರಿ ಅ.ಟಿ.ಪತ್ರ ಸಂಖ್ಯೆ ಬೆಂಆಪ್ರಾ/ನಯೋಸ/PRL-26/40/2024-25, ದಿನಾಂಕ 06.04.2024
 6. ಅಧಿಕ ಜಿಲ್ಲಾ ನೋಂದಣಾಧಿಕಾರಿ, ಬೆಂಗಳೂರು ನಗರ ಜಿಲ್ಲೆ ರವರ ಕಛೇರಿಯಲ್ಲಿ ನೋಂದಾಯಿಸಲ್ಪಟ್ಟ ಪರಿತ್ಯಾಜನಾ ಪತ್ರ BDA-1-00502-2024-25 ದಿನಾಂಕ 24.05.2024.

ಆನೇಕಲ್ ತಾಲ್ಲೂಕು, ಜಿಗಣಿ ಹೋಬಳಿ, ಹುಲಿಮಂಗಲ ಗ್ರಾಮದ ಸರ್ವೆ ನಂ.116 ರಲ್ಲಿ 1ಎ-26ಗುಂ, ಸರ್ವೆ ನಂ.117 ರಲ್ಲಿ 1ಎ-04ಗುಂ, ಸರ್ವೆ ನಂ.119/2 ರಲ್ಲಿ 1ಎ-30.50 ಗುಂ, ಸರ್ವೆ ನಂ.120/2 ರಲ್ಲಿ 0ಎ-25 ಗುಂ, ಸರ್ವೆ ನಂ.120/3 ರಲ್ಲಿ 0ಎ-25 ಗುಂ, ಸರ್ವೆ ನಂ.120/4 ರಲ್ಲಿ 0ಎ-24 ಗುಂ ನಂಜಾಪುರ ಗ್ರಾಮದ ಸರ್ವೆ ನಂ.4/2 ರಲ್ಲಿ 0ಎ-0.75 ಗುಂ ಒಟ್ಟು 6ಎ-15.25ಗುಂ(0ಎ-01ಗುಂ ಖರಾಬು ಹೊರತುಪಡಿಸಿ) ವಿಸ್ತೀರ್ಣದ ಜಮೀನುಗಳಿಗೆ ಕರ್ನಾಟಕ ನಗರ ಮತ್ತು ಗ್ರಾಮಾಂತರ ಯೋಜನಾ ಕಾಯ್ದೆ 1961 ಕಲಂ 17(2-A) ರ ಅಡಿಯಲ್ಲಿ ತಾತ್ಕಾಲಿಕ ವಸತಿ ವಿನ್ಯಾಸ ನಕ್ಷೆಯನ್ನು ಅನುಮೋದಿಸಲು M/s Urbanize Developers (India) Pvt Ltd

ವಿಷಯ:- ಆನೇಕಲ್ ತಾಲ್ಲೂಕು, ಜಿಗಣಿ ಹೋಬಳಿ, ಹುಲಿಮಂಗಲ ಗ್ರಾಮದ ಸರ್ವೆ ನಂ.116 ರಲ್ಲಿ 1ಎ-26ಗುಂ, ಸರ್ವೆ ನಂ.117 ರಲ್ಲಿ 1ಎ-04ಗುಂ, ಸರ್ವೆ ನಂ.119/2 ರಲ್ಲಿ 1ಎ-30.50 ಗುಂ, ಸರ್ವೆ ನಂ.120/2 ರಲ್ಲಿ 0ಎ-25 ಗುಂ, ಸರ್ವೆ ನಂ.120/3 ರಲ್ಲಿ 0ಎ-25 ಗುಂ, ಸರ್ವೆ ನಂ.120/4 ರಲ್ಲಿ 0ಎ-24 ಗುಂ ನಂಜಾಪುರ ಗ್ರಾಮದ ಸರ್ವೆ ನಂ.4/2 ರಲ್ಲಿ 0ಎ-0.75 ಗುಂ ಒಟ್ಟು 6ಎ-15.25ಗುಂ(0ಎ-01ಗುಂ ಖರಾಬು ಹೊರತುಪಡಿಸಿ) ವಿಸ್ತೀರ್ಣದ ಜಮೀನುಗಳಿಗೆ ಕರ್ನಾಟಕ ನಗರ ಮತ್ತು ಗ್ರಾಮಾಂತರ ಯೋಜನಾ ಕಾಯ್ದೆ 1961 ಕಲಂ 17(2-A) ರ ಅಡಿಯಲ್ಲಿ ತಾತ್ಕಾಲಿಕ ವಸತಿ ವಿನ್ಯಾಸ ನಕ್ಷೆಗೆ M/s Urbanize Developers (India) Pvt Ltd Represented by Sri. H.R. Ravichandra and Anil K Hirani ರವರ ಪರವಾಗಿ ಅನುಮೋದನೆ ನೀಡುವ ಬಗ್ಗೆ.

Represented by Sri. H.R. Ravichandra and Anil K Hirani ರವರು ಉಲ್ಲೇಖ [1] ರ ಅರ್ಜಿಯಲ್ಲಿ ಕೋರಿರುತ್ತಾರೆ.

ದಿನಾಂಕ 25.01.2024 ರಂದು ನಡೆದ ಪ್ರಾಧಿಕಾರದ ನಗರ ಯೋಜನಾ ಸಮಿತಿ ಸಭೆಯ ವಿಷಯ ಸಂಖ್ಯೆ 1.3.2/2024 ರ ನಡವಳಿಕೆಯಲ್ಲಿ ಚರ್ಚೆಯ ನಂತರ "ಸಲ್ಲಿಸಿರುವ ವಸತಿ ವಿನ್ಯಾಸ ನಕ್ಷೆಯು ಅನುಮೋದಿತ ಮಹಾಯೋಜನೆ RMP-2015 ರ ವಲಯ ನಿಯಮಾವಳಿಗಳಿಗೆ ಅನುಗುಣವಾಗಿರುವುದನ್ನು ಸಭೆಯು ಗಮನಿಸಿತು. ಆನೇಕಲ್ ತಾಲ್ಲೂಕು, ಜಿಗಣಿ ಹೋಬಳಿ, ಹುಲಿಮಂಗಲ ಗ್ರಾಮದ ಸ.ನಂ.116 ರಲ್ಲಿ 1ಎ-26ಗುಂ, ಸ.ನಂ.117 ರಲ್ಲಿ 1ಎ-04ಗುಂ, ಸ.ನಂ.119/2 ರಲ್ಲಿ 1ಎ-30.50ಗುಂ, ಸ.ನಂ.120/2 ರಲ್ಲಿ 0ಎ-25ಗುಂ, ಸ.ನಂ.120/3 ರಲ್ಲಿ 0ಎ-25ಗುಂ, ಸ.ನಂ.120/4 ರಲ್ಲಿ 0ಎ-24ಗುಂ ಮತ್ತು ನಂಜಾಪುರ ಗ್ರಾಮದ ಸ.ನಂ.4/2 ರಲ್ಲಿ 0ಎ-0.75ಗುಂ, ಒಟ್ಟು 6ಎ-15.25ಗುಂ [0ಎ-01ಗುಂ ಖರಾಬು ಹೊರತುಪಡಿಸಿ] ವಿಸ್ತೀರ್ಣದ ಜಮೀನುಗಳಲ್ಲಿ ಕರ್ನಾಟಕ ನಗರ ಮತ್ತು ಗ್ರಾಮಾಂತರ ಯೋಜನಾ ಕಾಯ್ದೆ 1961 ರ ಕಲಂ 17(2-A) ರ ಅಡಿಯಲ್ಲಿ ತಾತ್ಕಾಲಿಕ ವಸತಿ ವಿನ್ಯಾಸ ನಕ್ಷೆಯನ್ನು Demarcation & Development ಉದ್ದೇಶಕ್ಕೆ ಈ ಕೆಳಕಂಡ ಷರತ್ತುಗಳಿಗೊಳಪಟ್ಟು, ಅನುಮೋದಿಸಲು ತೀರ್ಮಾನಿಸಲಾಯಿತು. ಈ ಕುರಿತು ನಿಯಮಾನುಸಾರ ಮುಂದಿನ ಕ್ರಮ ವಹಿಸುವ ಅಧಿಕಾರವನ್ನು ಆಯುಕ್ತರಿಗೆ ಪ್ರತ್ಯಾಯೋಜಿಸಲು ನಿರ್ಣಯಿಸಲಾಗಿರುತ್ತದೆ.

ಪ್ರಾಧಿಕಾರದ ನಗರ ಯೋಜನಾ ಸಮಿತಿ ಸಭೆಯ ತೀರ್ಮಾನದಂತೆ ತಾತ್ಕಾಲಿಕ ವಸತಿ ವಿನ್ಯಾಸ ನಕ್ಷೆ ಅನುಮೋದನೆ ಸಂಬಂಧ ಅರ್ಜಿದಾರರಿಗೆ ಉಲ್ಲೇಖ [3]ರಲ್ಲಿನ ಈ ಕಛೇರಿ ಪತ್ರದಲ್ಲಿ ವಿವಿಧ ಶುಲ್ಕಗಳ ಬಾಬು ಒಟ್ಟು ₹.31,87,740/- [₹ ಮೂವತ್ತೊಂದು ಲಕ್ಷದ ಎಂಭತ್ತೇಳು ಸಾವಿರದ ಏಳುನೂರ ನಲವತ್ತು ಮಾತ್ರ] ಗಳನ್ನು ಪ್ರಾಧಿಕಾರಕ್ಕೆ ಪಾವತಿಸಲು ತಿಳಿಸಲಾಗಿತ್ತು.

ಉಲ್ಲೇಖ [4] ರಲ್ಲಿನ ಪ್ರಾಧಿಕಾರದ ಕೆನರಾ ಬ್ಯಾಂಕ್ ಚಲನ್ ನಂ. GN24039497 ರ ಮೂಲಕ ದಿನಾಂಕ 19.03.2024 ರಂದು ಪಾವತಿಸಿರುತ್ತಾರೆ. ಸದರಿ ಮೊತ್ತವು ಪ್ರಾಧಿಕಾರದ ಖಾತೆಗೆ ಸಂದಾಯವಾಗಿರುವ ಬಗ್ಗೆ ಪ್ರಾಧಿಕಾರದ ಆರ್ಥಿಕ ವಿಭಾಗದವರು ದಿನಾಂಕ 22.03.2024 ರಂದು ದೃಢೀಕರಿಸಿರುತ್ತಾರೆ.

ಕರಡು ತಾತ್ಕಾಲಿಕ ವಸತಿ ವಿನ್ಯಾಸ ನಕ್ಷೆಯಲ್ಲಿನ ಉದ್ಯಾನವನ / ಬಯಲು ಜಾಗ, ಪಬ್ಲಿಕ್ ಯುಟಿಲಿಟಿ ಮತ್ತು ರಸ್ತೆ ಪ್ರದೇಶಗಳನ್ನು ನೋಂದಾಯಿತ ಪರಿತ್ಯಜನಾ ಪತ್ರದ ಮೂಲಕ ಹಸ್ತಾಂತರಿಸುವಂತೆ ಅರ್ಜಿದಾರರಿಗೆ ಮತ್ತು ಸದರಿ ಪ್ರದೇಶಗಳನ್ನು ಹಸ್ತಾಂತರಿಸಿಕೊಳ್ಳುವಂತೆ ಕಾರ್ಯಪಾಲಕ ಅಭಿಯಂತರರು [ದಕ್ಷಿಣ ವಿಭಾಗ], ಇವರಿಗೆ ಉಲ್ಲೇಖ [5] ರ ಈ ಕಛೇರಿಯ ಪತ್ರದಲ್ಲಿ ತಿಳಿಸಲಾಗಿತ್ತು.

ವಿಷಯ:- ಆನೇಕಲ್ ತಾಲ್ಲೂಕು, ಜಿಗಣಿ ಹೋಬಳಿ, ಹುಲಿಮಂಗಲ ಗ್ರಾಮದ ಸರ್ವೆ ನಂ.116 ರಲ್ಲಿ 1ಎ-26ಗುಂ, ಸರ್ವೆ ನಂ.117 ರಲ್ಲಿ 1ಎ-04ಗುಂ, ಸರ್ವೆ ನಂ.119/2 ರಲ್ಲಿ 1ಎ-30.50 ಗುಂ, ಸರ್ವೆ ನಂ.120/2 ರಲ್ಲಿ 0ಎ-25 ಗುಂ, ಸರ್ವೆ ನಂ.120/3 ರಲ್ಲಿ 0ಎ-25 ಗುಂ, ಸರ್ವೆ ನಂ.120/4 ರಲ್ಲಿ 0ಎ-24 ಗುಂ ನಂಜಾಪುರ ಗ್ರಾಮದ ಸರ್ವೆ ನಂ.4/2 ರಲ್ಲಿ 0ಎ-0.75 ಗುಂ ಒಟ್ಟು 6ಎ-15.25ಗುಂ(0ಎ-01ಗುಂ ಖರಾಬು ಹೊರತುಪಡಿಸಿ) ವಿಸ್ತೀರ್ಣದ ಜಮೀನುಗಳಿಗೆ ಕರ್ನಾಟಕ ನಗರ ಮತ್ತು ಗ್ರಾಮಾಂತರ ಯೋಜನಾ ಕಾಯ್ದೆ 1961 ಕಲಂ 17(2-A) ರ ಅಡಿಯಲ್ಲಿ ತಾತ್ಕಾಲಿಕ ವಸತಿ ವಿನ್ಯಾಸ ನಕ್ಷೆಗೆ M/s Urbanize Developers (India) Pvt Ltd Represented by Sri. H.R. Ravichandra and Anil K Hirani ರವರ ಪರವಾಗಿ ಅನುಮೋದನೆ ನೀಡುವ ಬಗ್ಗೆ.

ಕರಡು ತಾತ್ಕಾಲಿಕ ವಸತಿ ವಿನ್ಯಾಸ ನಕ್ಷೆಯಲ್ಲಿನ ಉದ್ಯಾನವನ / ಬಯಲು ಜಾಗ, ಪಬ್ಲಿಕ್ ಯುಟಿಲಿಟಿ ಮತ್ತು ರಸ್ತೆ ಪ್ರದೇಶಗಳನ್ನು ದಿನಾಂಕ 24.05.2024 ರಂದು ನೋಂದಾಯಿತ ಪರಿತ್ಯಜನಾ ಪತ್ರದ ಮೂಲಕ ಪ್ರಾಧಿಕಾರಕ್ಕೆ ಉಲ್ಲೇಖ [6] ರಂತೆ ಹಸ್ತಾಂತರಿಸಿಕೊಂಡಿದ್ದು, ಈ ಸಂಬಂಧ ಕಾರ್ಯಪಾಲಕ ಅಭಿಯಂತರರು(ದ) ರವರು ದಿನಾಂಕ 30.05.2024 ರ ಅನೌಪಚಾರಿಕ ಟಿಪ್ಪಣಿಯೊಂದಿಗೆ ಪರಿತ್ಯಜನಾ ಪತ್ರವನ್ನು ಅಡಕಗೊಳಿಸಿ ಕಳುಹಿಸಿರುತ್ತಾರೆ.

ಮೇಲ್ಕಂಡ ಅಂಶಗಳ ಹಿನ್ನೆಲೆಯಲ್ಲಿ ಆನೇಕಲ್ ತಾಲ್ಲೂಕು, ಜಿಗಣಿ ಹೋಬಳಿ, ಹುಲಿಮಂಗಲ ಗ್ರಾಮದ ಸರ್ವೆ ನಂ.116 ರಲ್ಲಿ 1ಎ-26ಗುಂ, ಸರ್ವೆ ನಂ.117 ರಲ್ಲಿ 1ಎ-04ಗುಂ, ಸರ್ವೆ ನಂ.119/2 ರಲ್ಲಿ 1ಎ-30.50 ಗುಂ, ಸರ್ವೆ ನಂ.120/2 ರಲ್ಲಿ 0ಎ-25 ಗುಂ, ಸರ್ವೆ ನಂ.120/3 ರಲ್ಲಿ 0ಎ-25 ಗುಂ, ಸರ್ವೆ ನಂ.120/4 ರಲ್ಲಿ 0ಎ-24 ಗುಂ ನಂಜಾಪುರ ಗ್ರಾಮದ ಸರ್ವೆ ನಂ.4/2 ರಲ್ಲಿ 0ಎ-0.75 ಗುಂ ಒಟ್ಟು 6ಎ-15.25ಗುಂ(0ಎ-01ಗುಂ ಖರಾಬು ಹೊರತುಪಡಿಸಿ) ವಿಸ್ತೀರ್ಣದ ಜಮೀನುಗಳಿಗೆ ಕರ್ನಾಟಕ ನಗರ ಮತ್ತು ಗ್ರಾಮಾಂತರ ಯೋಜನಾ ಕಾಯ್ದೆ 1961 ರ ಕಲಂ 17 (2-A) ರ ಅಡಿಯಲ್ಲಿ Demarcation & Development ಉದ್ದೇಶಕ್ಕೆ ತಾತ್ಕಾಲಿಕ ವಸತಿ ವಿನ್ಯಾಸ ನಕ್ಷೆಯನ್ನು ಈ ಕೆಳಕಂಡ ಷರತ್ತುಗಳಿಗೊಳಪಟ್ಟು ಅನುಮೋದನೆ ನೀಡಲಾಗಿದೆ.

1.	ರೇರಾ ಅಧಿನಿಯಮ 2016 ಹಾಗೂ ಸಂಬಂಧಿತ ಅಧಿನಿಯಮಗಳು 2017 ರನ್ವಯ ಕರ್ನಾಟಕ ರಿಯಲ್ ಎಸ್ಟೇಟ್ ನಿಯಂತ್ರಣ ಪ್ರಾಧಿಕಾರದಲ್ಲಿ ನೋಂದಣಿ ಮಾಡಿಸುವುದು.
2.	ಪ್ರಸ್ತಾವನೆಗೆ ಸಂಬಂಧಿಸಿದಂತೆ ನ್ಯಾಯಾಲಯದಲ್ಲಾಗಲೀ / ಲೋಕಾಯುಕ್ತದಲ್ಲಾಗಲೀ ಯಾವುದೇ ವಿಚಾರಣಾ ಪ್ರಾಧಿಕಾರದಲ್ಲಾಗಲೀ ಪ್ರಕರಣ ದಾಖಲಾಗಿದ್ದಲ್ಲಿ ಅರ್ಜಿದಾರರೇ ಬಗೆಹರಿಸಿಕೊಳ್ಳತಕ್ಕದ್ದು.
3.	ವಸತಿ ಬಡಾವಣೆ ನಕ್ಷೆಯಂತೆ ವಿವಿಧ ಅಳತೆಯ ಒಟ್ಟು 103 ವಸತಿ ನಿವೇಶನಗಳಿದ್ದು [93 ವಿವಿಧ ಅಳತೆಯ ನಿವೇಶನಗಳು + 10 EWS ನಿವೇಶನಗಳು] ಬೆಂಗಳೂರು ಅಭಿವೃದ್ಧಿ ಪ್ರಾಧಿಕಾರದ ಪೂರ್ವಾನುಮೋದನೆ ಇಲ್ಲದೆ ನಿವೇಶನಗಳ ಅಳತೆ ಹಾಗೂ ನಿವೇಶನಗಳ ಒಟ್ಟು ಸಂಖ್ಯೆಯನ್ನು ಅನುಮೋದಿತ ಬಡಾವಣೆ ನಕ್ಷೆಯಲ್ಲಿ ಬದಲಾಯಿಸತಕ್ಕದ್ದಲ್ಲ. ವಿನ್ಯಾಸದಲ್ಲಿ ಯಾವುದೇ ಬದಲಾವಣೆ ಮಾಡಿ ಮನೆ ಕಟ್ಟಿದಲ್ಲಿ ಅದಕ್ಕೆ ಅರ್ಜಿದಾರರೇ ಹೊಣೆಯಾಗಬೇಕಾಗುತ್ತದೆ.
4.	ಅನುಮೋದಿತ ಬಡಾವಣೆ ನಕ್ಷೆಯಂತೆಯೇ ಅಭಿವೃದ್ಧಿ ಕಾರ್ಯಗಳನ್ನು ಕಾರ್ಯಗತ ಮಾಡುವುದು, ಪ್ರಾಧಿಕಾರದ ಪೂರ್ವಾನುಮತಿ ಇಲ್ಲದೆ ಯಾವುದೇ ಬದಲಾವಣೆಗಳನ್ನು ಮಾಡುವಂತಿಲ್ಲ.
5.	ಬಡಾವಣೆಯಲ್ಲಿನ ಪ್ರತಿ ನಿವೇಶನಕ್ಕೂ ಕುಡಿಯುವ ನೀರು, ತ್ಯಾಜ್ಯ ನೀರು, ವಿಲೇವಾರಿ ಒಳಚರಂಡಿ ವ್ಯವಸ್ಥೆಯನ್ನು ಅರ್ಜಿದಾರರೇ ಕಲ್ಪಿಸತಕ್ಕದ್ದು ಹಾಗೂ ಉದ್ದೇಶಿತ ವಸತಿ ವಿನ್ಯಾಸದಲ್ಲಿ ಒಟ್ಟು ಕ್ಷೇತ್ರದಲ್ಲಿ ಬೀಳುವ ಮಳೆನೀರು ವ್ಯರ್ಥವಾಗಿ ಹೋಗದಂತೆ ಉದ್ದೇಶಿತ ಜಮೀನಿನಲ್ಲಿಯೇ ಭೂಮಿಯ ಒಳಗಡೆ ಇಂಗುವಂತೆ ಮಾಡಲು ವಿನ್ಯಾಸವನ್ನು ಸಿದ್ಧಪಡಿಸಿ ಪೂರ್ಣ ವಿವರಗಳನ್ನು ನಕ್ಷೆಯಲ್ಲಿ ಗುರುತಿಸಿ ತೋರಿಸತಕ್ಕದ್ದು.

ವಿಷಯ:- ಆನೇಕಲ್ ತಾಲ್ಲೂಕು, ಜಿಗಣಿ ಹೋಬಳಿ, ಹುಲಿಮಂಗಲ ಗ್ರಾಮದ ಸರ್ವೆ ನಂ.116 ರಲ್ಲಿ 1ಎ-26ಗುಂ, ಸರ್ವೆ ನಂ.117 ರಲ್ಲಿ 1ಎ-04ಗುಂ, ಸರ್ವೆ ನಂ.119/2 ರಲ್ಲಿ 1ಎ-30.50 ಗುಂ, ಸರ್ವೆ ನಂ.120/2 ರಲ್ಲಿ 0ಎ-25 ಗುಂ, ಸರ್ವೆ ನಂ.120/3 ರಲ್ಲಿ 0ಎ-25 ಗುಂ, ಸರ್ವೆ ನಂ.120/4 ರಲ್ಲಿ 0ಎ-24 ಗುಂ ನಂಜಾಪುರ ಗ್ರಾಮದ ಸರ್ವೆ ನಂ.4/2 ರಲ್ಲಿ 0ಎ-0.75 ಗುಂ ಒಟ್ಟು 6ಎ-15.25ಗುಂ(0ಎ-01ಗುಂ ಖರಾಬು ಹೊರತುಪಡಿಸಿ) ವಿಸ್ತೀರ್ಣದ ಜಮೀನುಗಳಿಗೆ ಕರ್ನಾಟಕ ನಗರ ಮತ್ತು ಗ್ರಾಮಾಂತರ ಯೋಜನಾ ಕಾಯ್ದೆ 1961 ಕಲಂ 17(2-A) ರ ಅಡಿಯಲ್ಲಿ ತಾತ್ಕಾಲಿಕ ವಸತಿ ವಿನ್ಯಾಸ ನಕ್ಷೆಗೆ M/s Urbanize Developers (India) Pvt Ltd Represented by Sri. H.R. Ravichandra and Anil K Hirani ರವರ ಪರವಾಗಿ ಅನುಮೋದನೆ ನೀಡುವ ಬಗ್ಗೆ.

6.	ಉದ್ಯಾನವನ ಮತ್ತು ಬಯಲುಜಾಗಗಳನ್ನು ಅನುಮೋದಿತ ಬಡಾವಣೆ ನಕ್ಷೆ ಪ್ರಕಾರ ಶೇ.100 ರಷ್ಟು ನಿವೇಶನಗಳ ಬಿಡುಗಡೆಗೊಳಿಸುವ ಮೊದಲು Chain link Fencing ಮಾಡಿ ಅಳವಡಿಸುವುದು ಹಾಗೂ ಅಭಿವೃದ್ಧಿಪಡಿಸುವುದು.
7.	ವಸತಿ ಬಡಾವಣೆ ನಕ್ಷೆ ತೋರಿಸಿರುವ ರಸ್ತೆ ಅಗಲವನ್ನು ಯಾವುದೇ ಕಾರಣಕ್ಕೂ ಕಡಿಮೆ ಮಾಡಬಾರದು.
8.	ಅರ್ಜಿದಾರರು ಉದ್ದೇಶಿಸಿರುವ ಜಮೀನಿನಲ್ಲಿ ಬೆಂಗಳೂರು ಅಭಿವೃದ್ಧಿ ಪ್ರಾಧಿಕಾರದ ಅಥವಾ ಅನ್ಯ ಖಾಸಗಿ ಜಮೀನುಗಳೇನಾದರೂ ಸೇರಿಕೊಂಡಿರುವುದು ತಿಳಿದುಬಂದಲ್ಲಿ ಅಂತಹ ಸಂದರ್ಭದಲ್ಲಿ ಬೆಂಗಳೂರು ಅಭಿವೃದ್ಧಿ ಪ್ರಾಧಿಕಾರದ ಆಯುಕ್ತರು ಅನುಮೋದಿತ ಬಡಾವಣೆ ನಕ್ಷೆಯನ್ನು ಮಾರ್ಪಾಡು ಮಾಡಲು ಅಥವಾ ಹಿಂತೆಗೆದುಕೊಳ್ಳಲು ಅಧಿಕಾರವುಳ್ಳವರಾಗಿರುತ್ತಾರೆ.
9.	ಪ್ರಸ್ತಾವನೆಗೆ ಸಂಬಂಧಿಸಿದಂತೆ ಅರ್ಜಿದಾರರು ತಮ್ಮ ದಾಖಲೆ ಅಥವಾ ಇನ್ನಿತರೆ ಪೋರ್ಚರಿ ದಾಖಲಾತಿಗಳನ್ನು ನೀಡಿರುವುದು ರುಜುವಾತಾದಲ್ಲಿ ಕೆಟಿಸಿಪಿ ಕಾಯ್ದೆ 1961 ರ ಕಲಂ 17 ರಡಿಯಲ್ಲಿ ಈಗ ನೀಡಿರುವ ಬಡಾವಣೆ ನಕ್ಷೆ ಅನುಮೋದನೆಯು ಕೆಟಿಸಿಪಿ ಕಾಯ್ದೆ 1961 ರ ಕಲಂ 76(O) ರನ್ವಯ ತನ್ನಿಂದತಾನೆ ರದ್ದಾಗುವುದೆಂದು ಭಾವಿಸತಕ್ಕದ್ದು ಹಾಗೂ ಈ ಜಮೀನುಗಳಿಗೆ ಸಿವಿಲ್ ವ್ಯಾಜ್ಯಗಳೇನಾದರೂ ಇದ್ದಲ್ಲಿ ಪ್ರಾಧಿಕಾರವು ಜವಾಬ್ದಾರಾಗಿರುವುದಿಲ್ಲ.
10.	ಬೆಂಗಳೂರು ಅಭಿವೃದ್ಧಿ ಪ್ರಾಧಿಕಾರವು ಮುಂದೆ ಸೂಚಿಸಬಹುದಾದ ಎಲ್ಲಾ ತಾಂತ್ರಿಕ ವಿಷಯಗಳಿಗೆ ಹಾಗೂ ಶುಲ್ಕಗಳನ್ನು ತುಂಬುವುದರ ನಿರ್ಣಯಕ್ಕೆ ಅರ್ಜಿದಾರರು ಬದ್ಧರಾಗಿರುವುದು.
11.	ಪ್ರಸ್ತಾವಿತ ವಿನ್ಯಾಸದಲ್ಲಿ ಘನ ತ್ಯಾಜ್ಯಗಳನ್ನು, ಹಸಿತ್ಯಾಜ್ಯ, ಒಣತ್ಯಾಜ್ಯ, ಪ್ಲಾಸ್ಟಿಕ್ ಮತ್ತು ಇತ್ಯಾದಿ ವಿಂಗಡಿಸಿ. Compost ಮಾಡಲು ಸೂಕ್ತ ಸ್ಥಳವನ್ನು ಕಾಯ್ದಿರಿಸತಕ್ಕದ್ದು.
12.	ವಸತಿ ವಿನ್ಯಾಸದಲ್ಲಿ ಎಲ್ಲಾ ರಸ್ತೆಗಳನ್ನು IRC Specification ಪ್ರಕಾರ ಅಭಿವೃದ್ಧಿ ಪಡಿಸತಕ್ಕದ್ದು, ಅದಕ್ಕೂ ಮುಂಚೆ ಅಂದಾಜುಪಟ್ಟಿಯನ್ನು ಬೆಂಗಳೂರು ಅಭಿವೃದ್ಧಿ ಪ್ರಾಧಿಕಾರದ ಅಭಿಯಂತರ ವಿಭಾಗದಿಂದ ಅನುಮೋದಿಸಿಕೊಳ್ಳತಕ್ಕದ್ದು, ರಸ್ತೆ ಅಭಿವೃದ್ಧಿಪಡಿಸುವ ಸಮಯದಲ್ಲಿ ಅಭಿಯಂತರ ವಿಭಾಗದಿಂದ ಸ್ಥಳ ಪರಿಶೀಲನೆಗಾಗಿ ಮತ್ತು ಕಾಮಗಾರಿ ಪರಿಶೀಲನೆಗೆ ಅನುವು ಮಾಡಿಕೊಡತಕ್ಕದ್ದು.
13.	ವಸತಿ ಬಡಾವಣೆಯಲ್ಲಿನ ಪ್ರತಿ ನಿವೇಶನಕ್ಕೂ ಸೋಲಾರ್ ಲೈಟಿಂಗ್ ಮತ್ತು ಸೋಲಾರ್ ವಾಟರ್ ಹೀಟಿಂಗ್ ವ್ಯವಸ್ಥೆಯನ್ನು ಅಳವಡಿಸತಕ್ಕದ್ದು.

ವಿಷಯ:- ಆನೇಕಲ್ ತಾಲ್ಲೂಕು, ಜಿಗಣಿ ಹೋಬಳಿ, ಹುಲಿಮಂಗಲ ಗ್ರಾಮದ ಸರ್ವೆ ನಂ.116 ರಲ್ಲಿ 1ಎ-26ಗುಂ, ಸರ್ವೆ ನಂ.117 ರಲ್ಲಿ 1ಎ-04ಗುಂ, ಸರ್ವೆ ನಂ.119/2 ರಲ್ಲಿ 1ಎ-30.50 ಗುಂ, ಸರ್ವೆ ನಂ.120/2 ರಲ್ಲಿ 0ಎ-25 ಗುಂ, ಸರ್ವೆ ನಂ.120/3 ರಲ್ಲಿ 0ಎ-25 ಗುಂ, ಸರ್ವೆ ನಂ.120/4 ರಲ್ಲಿ 0ಎ-24 ಗುಂ ನಂಜಾಪುರ ಗ್ರಾಮದ ಸರ್ವೆ ನಂ.4/2 ರಲ್ಲಿ 0ಎ-0.75 ಗುಂ ಒಟ್ಟು 6ಎ-15.25ಗುಂ(0ಎ-01ಗುಂ ಖರಾಬು ಹೊರತುಪಡಿಸಿ) ವಿಸ್ತೀರ್ಣದ ಜಮೀನುಗಳಿಗೆ ಕರ್ನಾಟಕ ನಗರ ಮತ್ತು ಗ್ರಾಮಾಂತರ ಯೋಜನಾ ಕಾಯ್ದೆ 1961 ಕಲಂ 17(2-A) ರ ಅಡಿಯಲ್ಲಿ ತಾತ್ಕಾಲಿಕ ವಸತಿ ವಿನ್ಯಾಸ ನಕ್ಷೆಗೆ M/s Urbanize Developers (India) Pvt Ltd Represented by Sri. H.R. Ravichandra and Anil K Hirani ರವರ ಪರವಾಗಿ ಅನುಮೋದನೆ ನೀಡುವ ಬಗ್ಗೆ.

14.	ಕರ್ನಾಟಕ ನಗರ ಮತ್ತು ಗ್ರಾಮಾಂತರ ಯೋಜನಾ ಕಾಯ್ದೆ 1961 ಕಲಂ 17-2ಬಿ ರನ್ವಯ ವಿನ್ಯಾಸವನ್ನು ಪೂರ್ಣ ಪ್ರಮಾಣದಲ್ಲಿ ಅಭಿವೃದ್ಧಿಪಡಿಸಿದ ನಂತರ, ಸಕ್ಷಮ ಪ್ರಾಧಿಕಾರಗಳಿಂದ ಸಿವಿಲ್, ವಿದ್ಯುತ್, ಒಳಚರಂಡಿ ಮತ್ತು ನೀರು ಸರಬರಾಜು ಕಾಮಗಾರಿಗಳನ್ನು ಪೂರ್ಣಗೊಳಿಸಿರುವ ಕುರಿತು ಪ್ರಮಾಣ ಪತ್ರಗಳೊಂದಿಗೆ ಕೋರಿಕೆ ಸಲ್ಲಿಸಿದಲ್ಲಿ ಅಂತಿಮ ವಿನ್ಯಾಸವನ್ನು ಮತ್ತು ನಿವೇಶನಗಳನ್ನು ಬಿಡುಗಡೆಗೊಳಿಸಲಾಗುವುದು.
15.	ನಿವೇಶನಗಳಲ್ಲಿ ಕಟ್ಟಡ ನಿರ್ಮಾಣ ಮಾಡುವ ಪೂರ್ವಭಾವಿಯಾಗಿ ಸಂಬಂಧಪಟ್ಟ ಸಕ್ಷಮ ಪ್ರಾಧಿಕಾರದಿಂದ ಕಟ್ಟಡ ನಕ್ಷೆಗೆ ಅನುಮೋದನೆ ಪಡೆಯತಕ್ಕದ್ದು.
16.	ಸಿವಿಲ್ ಕಾಮಗಾರಿ ಕೆಲಸಗಳನ್ನು ಬೆಂಗಳೂರು ಅಭಿವೃದ್ಧಿ ಪ್ರಾಧಿಕಾರದ ಮೇಲ್ವಿಚಾರಣೆಯಲ್ಲಿ ಅರ್ಜಿದಾರರೇ ಕಾರ್ಯಗತ ಮಾಡತಕ್ಕದ್ದು.
17.	ಅಭಿವೃದ್ಧಿದಾರರು ಕೊಳಚೆ ನೀರನ್ನು ಬಯಲು ಜಾಗ/ ಖಾಲಿ ಜಾಗಗಳಿಗೆ ಬಿಡದೇ ಸಂಸ್ಕರಿಸಿ ಕುಡಿಯುವ ನೀರಿನ ಹೊರತಾಗಿ ಉಳಿದ ಬಳಕೆಗಾಗಿ ಬಳಸತಕ್ಕದ್ದು.
18.	ಬಡಾವಣೆಯಲ್ಲಿನ ಪ್ರತಿ ನಿವೇಶನಕ್ಕೆ ಗೃಹ ಬಳಕೆ ಹಾಗೂ ಕುಡಿಯುವ ನೀರಿನ ವ್ಯವಸ್ಥೆಗಾಗಿ ಪ್ರತ್ಯೇಕ ಕೊಳವೆಗಳನ್ನು ಒದಗಿಸತಕ್ಕದ್ದು. ಕುಡಿಯುವ ನೀರು ಮತ್ತು ಇತರೆ ಉಪಯೋಗಗಳಿಗೆ Dual Piping System ಅಳವಡಿಸುವುದು.
19.	ಅಭಿವೃದ್ಧಿದಾರರು ಉದ್ಯಾನವನಕ್ಕಾಗಿ ಕಾಯ್ದಿರಿಸಿರುವ ಪ್ರದೇಶದಲ್ಲಿ ವಿವಿಧ ಜಾತಿಯ ಗಿಡಮರಗಳನ್ನು ಬೆಳೆಸಿ ಅಭಿವೃದ್ಧಿಪಡಿಸುವುದು. ಹಾಗೂ ಸದರಿ ಉದ್ದೇಶಕ್ಕಾಗಿ ಕಾಯ್ದಿರಿಸಿ ಉಪಯೋಗಿಸತಕ್ಕದ್ದು ಬೇರೆ ಯಾವುದೇ ಉದ್ದೇಶಗಳಿಗೆ ಬದಲಾಯಿಸಬಾರದು.
20.	BESCOM ನಿರ್ದೇಶನದಂತೆ ಬಡಾವಣೆಯಲ್ಲಿ ವಿದ್ಯುಚ್ಚಕ್ತಿ ಅಳವಡಿಸಲು ಕ್ರಮ ಕೈಗೊಳ್ಳತಕ್ಕದ್ದು.
21.	ಸದರಿ ವಸತಿ ವಿನ್ಯಾಸದಲ್ಲಿ ಪ್ರಾಧಿಕಾರದ ದಿನಾಂಕ.08/11/2020 ರ ಸುತ್ತೋಲೆಯಂತೆ ಒಟ್ಟು ವಸತಿ ನಿವೇಶನಗಳ ಶೇ.10 ರಷ್ಟು ವಸತಿ ನಿವೇಶನಗಳನ್ನು ಆರ್ಥಿಕ ಹಿಂದುಳಿದ ವರ್ಗದವರಿಗಾಗಿ (EWS) ಮತ್ತು ಕಡಿಮೆ ಆದಾಯ ವರ್ಗದವರಿಗಾಗಿ (LIG) ಕಾಯ್ದಿರಿಸತಕ್ಕದ್ದು, ಆರ್ಥಿಕ ದುರ್ಬಲ ವರ್ಗದವರಿಗಾಗಿ (EWS) ಕಾಯ್ದಿರಿಸಿದ ನಿವೇಶನಗಳನ್ನು ಒಂದುಗೂಡಿಸಿ ದೊಡ್ಡ ಅಳತೆಯ ನಿವೇಶನವನ್ನಾಗಿ ಸಮಾಮೇಲನಾ ಮಾಡಿದ್ದಲ್ಲಿ ಮೂಲ ಆಶಯ ವಿಫಲವಾಗುವುದರಿಂದ ಆರ್ಥಿಕವಾಗಿ ಹಿಂದುಳಿದ ವರ್ಗದವರಿಗಾಗಿ (EWS) ಕಾಯ್ದಿರಿಸಿದ ವಸತಿ ನಿವೇಶನಗಳನ್ನು ಸಮಾಮೇಲನಾ ಮಾಡತಕ್ಕದ್ದಲ್ಲ.



ವಿಷಯ:- ಆನೇಕಲ್ ತಾಲ್ಲೂಕು, ಜಿಗಣಿ ಹೋಬಳಿ, ಹುಲಿಮಂಗಲ ಗ್ರಾಮದ ಸರ್ವೆ ನಂ.116 ರಲ್ಲಿ 1ಎ-26ಗುಂ, ಸರ್ವೆ ನಂ.117 ರಲ್ಲಿ 1ಎ-04ಗುಂ, ಸರ್ವೆ ನಂ.119/2 ರಲ್ಲಿ 1ಎ-30.50 ಗುಂ, ಸರ್ವೆ ನಂ.120/2 ರಲ್ಲಿ 0ಎ-25 ಗುಂ, ಸರ್ವೆ ನಂ.120/3 ರಲ್ಲಿ 0ಎ-25 ಗುಂ, ಸರ್ವೆ ನಂ.120/4 ರಲ್ಲಿ 0ಎ-24 ಗುಂ ನಂಜಾಪುರ ಗ್ರಾಮದ ಸರ್ವೆ ನಂ.4/2 ರಲ್ಲಿ 0ಎ-0.75 ಗುಂ ಒಟ್ಟು 6ಎ-15.25ಗುಂ(0ಎ-01ಗುಂ ಖರಾಬು ಹೊರತುಪಡಿಸಿ) ವಿಸ್ತೀರ್ಣದ ಜಮೀನುಗಳಿಗೆ ಕರ್ನಾಟಕ ನಗರ ಮತ್ತು ಗ್ರಾಮಾಂತರ ಯೋಜನಾ ಕಾಯ್ದೆ 1961 ಕಲಂ 17(2-A) ರ ಅಡಿಯಲ್ಲಿ ತಾತ್ಕಾಲಿಕ ವಸತಿ ವಿನ್ಯಾಸ ನಕ್ಷೆಗೆ M/s Urbanize Developers (India) Pvt Ltd Represented by Sri. H.R. Ravichandra and Anil K Hirani ರವರ ಪರವಾಗಿ ಅನುಮೋದನೆ ನೀಡುವ ಬಗ್ಗೆ.

22.	BWSSB, BESCO ಇಲಾಖೆಗಳಿಂದ ಹಾಗೂ ಅಗತ್ಯಕ್ಕನುಗುಣವಾಗಿ KSPCB ರವರಿಂದ ಹಾಗೂ ಇತರೆ ಸಂಬಂಧಿತ ಇಲಾಖೆಗಳಿಂದ ಕಾಮಗಾರಿ ಮುಕ್ತಾಯ ಪ್ರಮಾಣ ಪತ್ರಗಳನ್ನು ಪಡೆದು ಪ್ರಾಧಿಕಾರಕ್ಕೆ ಸಲ್ಲಿಸುವುದು.
23.	ಸದರಿ ತಾತ್ಕಾಲಿಕ ವಿನ್ಯಾಸದಲ್ಲಿನ ಪೂರ್ಣ ಕಾಮಗಾರಿಗಳನ್ನು 3(ಮೂರು) ವರ್ಷಗಳ ಒಳಗಾಗಿ ಪೂರ್ಣಗೊಳಿಸಿ ಸಕ್ಷಮ ಪ್ರಾಧಿಕಾರ/ಸಂಸ್ಥೆಗಳಿಂದ ಕಾಮಗಾರಿ ಪೂರ್ಣಗೊಳಿಸಿರುವ ಕುರಿತು ದೃಢೀಕರಣ ಪತ್ರಗಳನ್ನು ಸಲ್ಲಿಸಿ ಅಂತಿಮ ಅನುಮೋದನೆ ಪಡೆಯತಕ್ಕದ್ದು. ಇಲ್ಲವಾದಲ್ಲಿ ಅವಧಿ ಪೂರ್ಣವಾಗುವ (3 ವರ್ಷ) ಮುನ್ನ ಪ್ರಾಧಿಕಾರಕ್ಕೆ ವಿಳಂಬಕ್ಕೆ ಸಕಾರಣಗಳೊಂದಿಗೆ ಮನವಿ ಸಲ್ಲಿಸಿ, ಒಂದು ವರ್ಷ ಅವಧಿ ವಿಸ್ತರಣೆ ಪಡೆಯುವುದು. ಇಲ್ಲವಾದಲ್ಲಿ ನೀಡಿರುವ ಅನುಮೋದನೆ ರದ್ದಾಗುತ್ತದೆ.
24.	ಬಡಾವಣೆ ನಕ್ಷೆಯಲ್ಲಿ Transformer Yard, RWH, STP, OHT, SWM ಗಳಿಗಾಗಿ ಸೂಕ್ತ ಜಾಗಗಳನ್ನು ಕಾಯ್ದಿರಿಸಿದ್ದು ಇವುಗಳನ್ನು ಬದಲಾಯಿಸುವಂತಿಲ್ಲ ಹಾಗೂ ಸಂಬಂಧಪಟ್ಟ ಸಂಸ್ಥೆಯ ಅಭಿಪ್ರಾಯದಂತೆ ಅಭಿವೃದ್ಧಿಪಡಿಸುವುದು.
25.	ಪ್ರಾಧಿಕಾರವು ಆಗಿಂದಾಗ್ಗೆ ವಿಧಿಸುವ ಇತರೆ ಷರತ್ತುಗಳಿಗೆ ಬದ್ಧರಾಗಿರುವುದು.

ಮೇಲ್ಕಂಡ ಷರತ್ತುಗಳಿಗೊಳಪಟ್ಟು, ಆನೇಕಲ್ ತಾಲ್ಲೂಕು, ಜಿಗಣಿ ಹೋಬಳಿ, ಹುಲಿಮಂಗಲ ಗ್ರಾಮದ ಸರ್ವೆ ನಂ.116 ರಲ್ಲಿ 1ಎ-26ಗುಂ, ಸರ್ವೆ ನಂ.117 ರಲ್ಲಿ 1ಎ-04ಗುಂ, ಸರ್ವೆ ನಂ.119/2 ರಲ್ಲಿ 1ಎ-30.50 ಗುಂ, ಸರ್ವೆ ನಂ.120/2 ರಲ್ಲಿ 0ಎ-25 ಗುಂ, ಸರ್ವೆ ನಂ.120/3 ರಲ್ಲಿ 0ಎ-25 ಗುಂ, ಸರ್ವೆ ನಂ.120/4 ರಲ್ಲಿ 0ಎ-24 ಗುಂ ನಂಜಾಪುರ ಗ್ರಾಮದ ಸರ್ವೆ ನಂ.4/2 ರಲ್ಲಿ 0ಎ-0.75 ಗುಂ ಒಟ್ಟು 6ಎ-15.25ಗುಂ(0ಎ-01ಗುಂ ಖರಾಬು ಹೊರತುಪಡಿಸಿ) ವಿಸ್ತೀರ್ಣದ ಜಮೀನುಗಳಿಗೆ ಕರ್ನಾಟಕ ನಗರ ಮತ್ತು ಗ್ರಾಮಾಂತರ ಯೋಜನಾ ಕಾಯ್ದೆ 1961 ರ

ವಿಷಯ:- ಆನೇಕಲ್ ತಾಲ್ಲೂಕು, ಜಿಗಣಿ ಹೋಬಳಿ, ಹುಲಿಮಂಗಲ ಗ್ರಾಮದ ಸರ್ವೆ ನಂ.116 ರಲ್ಲಿ 1ಎ-26ಗುಂ, ಸರ್ವೆ ನಂ.117 ರಲ್ಲಿ 1ಎ-04ಗುಂ, ಸರ್ವೆ ನಂ.119/2 ರಲ್ಲಿ 1ಎ-30.50 ಗುಂ, ಸರ್ವೆ ನಂ.120/2 ರಲ್ಲಿ 0ಎ-25 ಗುಂ, ಸರ್ವೆ ನಂ.120/3 ರಲ್ಲಿ 0ಎ-25 ಗುಂ, ಸರ್ವೆ ನಂ.120/4 ರಲ್ಲಿ 0ಎ-24 ಗುಂ ನಂಜಾಪುರ ಗ್ರಾಮದ ಸರ್ವೆ ನಂ.4/2 ರಲ್ಲಿ 0ಎ-0.75 ಗುಂ ಒಟ್ಟು 6ಎ-15.25ಗುಂ(0ಎ-01ಗುಂ ಖರಾಬು ಹೊರತುಪಡಿಸಿ) ವಿಸ್ತೀರ್ಣದ ಜಮೀನುಗಳಿಗೆ ಕರ್ನಾಟಕ ನಗರ ಮತ್ತು ಗ್ರಾಮಾಂತರ ಯೋಜನಾ ಕಾಯ್ದೆ 1961 ಕಲಂ 17(2-A) ರ ಅಡಿಯಲ್ಲಿ ತಾತ್ಕಾಲಿಕ ವಸತಿ ವಿನ್ಯಾಸ ನಕ್ಷೆಗೆ M/s Urbanize Developers (India) Pvt Ltd Represented by Sri. H.R. Ravichandra and Anil K Hirani ರವರ ಪರವಾಗಿ ಅನುಮೋದನೆ ನೀಡುವ ಬಗ್ಗೆ.

ಕಲಂ 17[2-A] ರಡಿಯಲ್ಲಿ Demarcation and Development ಉದ್ದೇಶಕ್ಕೆ ತಾತ್ಕಾಲಿಕ ವಸತಿ ವಿನ್ಯಾಸ ನಕ್ಷೆಗೆ ಅನುಮೋದನೆ ನೀಡಲಾಗಿದೆ.


ಆಯುಕ್ತರು
ಬೆಂಗಳೂರು, ಬೆಂಗಳೂರು


ಇವರಿಗೆ,

M/s Urbanize Developers (India) Pvt Ltd
Represented by Sri. H.R. Ravichandra and
Anil K Hirani
9/2-2, Purushotham Layout, St. Marks Road,
Bangalore-560 085